


**ಜಿಲ್ಲಾ ಪಂಚಾಯತ, ಬೀದರ್**  
**ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಜಿಪಂ.ಬೀದರ್**  
**ಕಾರ್ಯಾಲಯದ ಅಧಿಕಾರಿ/ನೌಕರರ ಆಡಳಿತಾತ್ಮಕ ವ್ಯವಸ್ಥೆಯ ವಿವರಗಳು**

ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಜಿಪಂ.ಹುಮನಾಬಾದ



- |                                      |                   |
|--------------------------------------|-------------------|
| 1) ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು  | 1                 |
| 2) ತಾಂತ್ರಿಕ ಸಹಾಯಕರು                  | 1                 |
| 3) ಸಹಾಯಕ ತೋಟಗಾರಿಕೆ ರೈತ ಸಂಪರ್ಕ ಕೇಂದ್ರ | 6                 |
| 4) ಅಧೀಕ್ಷಕರು                         | 1                 |
| 5) ಪ್ರಥಮ ದರ್ಜೆ ಸಹಾಯಕರು               | 1(ಖಾಲಿ ಹುದ್ದೆ)    |
| 6) ದ್ವಿತೀಯ ದರ್ಜೆ ಸಹಾಯಕರು             | 1                 |
| 7) ತೋಟಗಾರಿಕೆ ಸಹಾಯಕರು                 | 1                 |
| 8) ಗ್ರೂಪ್ ಡಿ                         | 2(ಖಾಲಿ ಹುದ್ದೆಗಳು) |
| 9) ದಿನಗೂಲಿ ನೌಕರ                      | 1                 |

**4(ಬಿ)(1): ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿಯ ಕಾರ್ಯಗಳು ಮತ್ತು ಕರ್ತವ್ಯಗಳು ಈ ಕೆಳಕಂಡಂತೆ ಇರುತ್ತವೆ.**

**ಸಾಮಾನ್ಯ ಕಾರ್ಯಗಳು:**

1. ಇಲಾಖೆಯ ತಾಲೂಕಿನ ಕಚೇರಿಯಾಗಿದ್ದು, ತೋಟಗಾರಿಕೆ ಇಲಾಖೆಗೆ ಸಂಬಂಧಿಸಿದ ಆಡಳಿತ ಮತ್ತು ಅಭಿವೃದ್ಧಿ ಕಾರ್ಯಗಳನ್ನು ಅನುಷ್ಠಾನಗೊಳಿಸುವುದು.
2. ತೋಟಗಾರಿಕೆ ಇಲಾಖೆಯಿಂದ ಅನುಷ್ಠಾನಗೊಳಿಸಲಾಗುತ್ತಿರುವ ವಿವಿಧ ಯೋಜನೆಗಳನ್ನು ಹೋಬಳಿವಾರು ಹಂಚಿಕೆ ಮಾಡಿ ಸಮರ್ಪಕವಾಗಿ ಅನುಷ್ಠಾನಗೊಳಿಸುವುದು.
3. ಅಧೀನ ಕಚೇರಿಗಳು/ರೈತ ಸಂಪರ್ಕ ಕೇಂದ್ರಗಳು ಸಮರ್ಪಕವಾಗಿ ಕೆಲಸ ನಿರ್ವಹಿಸಲು ಅವಶ್ಯಕವಿರುವ ಮಾರ್ಗದರ್ಶನ ನೀಡುವುದು.
4. ತಾಲೂಕಾ ಮಟ್ಟದಲ್ಲಿ ವಿವಿಧ ಯೋಜನೆಗಳ ಅನುಷ್ಠಾನ ಮತ್ತು ಪ್ರಗತಿಯ ಪರಿಶೀಲನೆ ಮಾಡಿ ತಾಲೂಕಿನ ಕೋಡೀಕೃತ ಪ್ರಗತಿ ವರದಿಯನ್ನು ತಯಾರಿಸಿ ಜಿಲ್ಲಾ ಮಟ್ಟಕ್ಕೆ ಸಲ್ಲಿಸುವುದು.
5. ತಾಲೂಕಾ ಮಟ್ಟದ ಪ್ರಗತಿ ಪರಿಶೀಲನಾ ಸಭೆಗಳಿಗೆ ಇಲಾಖೆಯ ಪತ್ರಿನಿದಿಯಾಗಿ ಭಾಗವಹಿಸುವುದು.
6. ಪ್ರಕೃತಿ ವಿಕೋಪ ಸಂಭವಿಸಿದ ಸಮಯದಲ್ಲಿ ಆಗಿರುವ ಹಾನಿಯ ಅಂದಾಜನ್ನು ಪರಿಶೀಲಿಸಿ ಪ್ರಕೃತಿ ವಿಕೋಪ ಪರಿಹಾರ ನಿಧಿಯಡಿ ಸಹಾಯಧನಕ್ಕೆ ಕಂದಾಯ ಇಲಾಖೆಗೆ ಶಿಪಾರಸ್ಸು ಮಾಡುವುದು.

**ವಿಸ್ತರಣೆ ಮತ್ತು ತರಬೇತಿ**

1. ತೋಟಗಾರಿಕೆ ಇಲಾಖೆಯಿಂದ ಅನುಷ್ಠಾನಗೊಳಿಸುತ್ತಿರುವ ವಿವಿಧ ಯೋಜನೆಗಳ ಕುರಿತು ರೈತರಿಗೆ ಹಾಗೂ ಸಾರ್ವಜನಿಕರಿಗೆ ಮಾಹಿತಿ ನೀಡುವುದು.
2. ತೋಟಗಾರಿಕೆ ಬೆಳೆಗಳ ಬೇಸಾಯ, ನಿರ್ವಹಣೆ, ಕೊಯ್ಲು, ಸಂಸ್ಕರಣೆ ಕುರಿತು ರೈತರಿಗೆ ತರಬೇತಿ ನೀಡುವುದು.
3. ತೋಟಗಾರಿಕೆಯಲ್ಲಿ ಸಾವಯವ ಕೃಷಿ, ಜೇನು ಕೃಷಿ ಮುಂತಾದ ಅವಶ್ಯಕ ಹೊಸ ತಂತ್ರಜ್ಞಾನಗಳನ್ನು ರೈತರಿಗೆ ತರಬೇತಿ, ವಿಚಾರ ಸಂಕೀರ್ಣ, ಕಾರ್ಯಾಗಾರ ಮುಂತಾದವುಗಳನ್ನು ಏರ್ಪಡಿಸುವ ಮೂಲಕ ಮಾಹಿತಿ ಒದಗಿಸುವುದು.
4. ತೋಟಗಾರಿಕೆಯಲ್ಲಿ ಅನುಷ್ಠಾನಗೊಳಿಸಲಾಗುತ್ತಿರುವ ಹೊಸ ಹೊಸ ಯೋಜನೆಗಳ ಮಾಹಿತಿಯನ್ನು ರೈತರಿಗೆ ತಲುಪುವಂತೆ ಮಾಡುವುದು.
5. ರೈತರ ಮಕ್ಕಳಿಗೆ, ರೈತರಿಗೆ ಹಾಗೂ ರೈತ ಮಹಿಳೆಯರಿಗೆ ತರಬೇತಿ ನೀಡುವುದು.
6. ರೈತರನ್ನು ರಾಜ್ಯ ಮತ್ತು ಹೊರ ರಾಜ್ಯಗಳ ಉತ್ತಮ ತೋಟ, ಸಂಶೋಧನಾ ಕೇಂದ್ರಗಳಿಗೆ ಪ್ರವಾಸ ಕೈಗೊಂಡು ರೈತರ ಜ್ಞಾನ ವರ್ಧನೆಗೆ ಸಹಕರಿಸುವುದು.

**ಪ್ರದೇಶ ವಿಸ್ತರಣೆ:**

1. ತಾಲೂಕಿನ ವಾತಾವರಣಕ್ಕೆ ಸೂಕ್ತವಾದ ತಳಿಗಳನ್ನು ಆಯ್ಕೆ ಮಾಡಿ ಅವುಗಳ ಪ್ರದೇಶ ವಿಸ್ತರಣೆ ಕೈಗೊಳ್ಳುವುದು.
2. ಆಯಾ ಪ್ರದೇಶಗಳಿಗೆ ಸೂಕ್ತವಾದ ಬೆಳೆಗಳನ್ನು ಮತ್ತು ತಳಿಗಳನ್ನು ಆಯ್ಕೆ ಮಾಡಿ ಯೋಗ್ಯ ಫಲಾನುಭವಿಗಳಿಂದ ಪ್ರದೇಶ ವಿಸ್ತರಣೆ ಕೈಗೊಳ್ಳುವುದು.
3. ಹಣ್ಣು, ತರಕಾರಿ, ಹೂವಿನ ಬೆಳೆಗಳು, ತೋಟದ ಬೆಳೆಗಳು, ಸಾಂಬಾರು ಬೆಳೆಗಳು, ಬೆಳೆಗಳ ಪ್ರದೇಶ ವಿಸ್ತರಣೆಗೆ ಯೋಗ್ಯವಾದ ಪರಿಸರವನ್ನು ಆಯ್ಕೆ ಮಾಡಿ ಅಲ್ಲಿನ ರೈತರಿಗೆ ಸದರಿ ಬೆಳೆಗಳ ಪ್ರದೇಶ ವಿಸ್ತರಣೆಗೆ ಪ್ರೋತ್ಸಾಹಿಸುವುದು.
4. ಹೊಸ ಬೆಳೆಗಳು, ತಳಿಗಳನ್ನು ಪರಿಚಯಿಸುವುದು.

**ಸಮಗ್ರ ಪೋಷಕಾಂಶ ಹಾಗೂ ಸಮಗ್ರ ಪೀಡೆ ನಿರ್ವಹಣೆ**

1. ತೋಟಗಾರಿಕೆ ಬೆಳೆಗಳಿಗೆ ಅವಶ್ಯವಿರುವ ಪೋಷಕಾಂಶಗಳ ನಿರ್ವಹಣೆ ಮಾಡಲು ಬೇಕಾದ ಜೈವಿಕ ಗೊಬ್ಬರಗಳನ್ನು ರಿಯಾಯಿತಿ ದರದಲ್ಲಿ ರೈತರಿಗೆ ಒದಗಿಸುವ ವ್ಯವಸ್ಥೆ ಮಾಡುವುದು.
2. ಮಣ್ಣಿನ ರಸಸಾರ ನಿರ್ವಹಣೆಗೆ ಅವಶ್ಯವಾದ ಸುಣ್ಣ / ಜಿಪ್ಸಂ ಬಳಸಲು ಪ್ರೋತ್ಸಾಹಿಸುವುದು.
3. ಹಸಿರೆಲೆ ಗೊಬ್ಬರಗಳ ಮಹತ್ವವನ್ನು ರೈತರಿಗೆ ಮನದಟ್ಟು ಮಾಡಿ ಬಳಕೆಗೆ ಪ್ರೋತ್ಸಾಹಿಸುವುದು.
4. ಜೈವಿಕ ಪದ್ಧತಿಯಲ್ಲಿ ರೋಗ ಮತ್ತು ಕೀಟಗಳ ನಿಯಂತ್ರಣ ಪದ್ಧತಿಗೆ ಪ್ರೋತ್ಸಾಹಿಸುವುದು.
5. ಬೋರ್ಡೋ ಮಿಶ್ರಣ, ಜೈವಿಕ ಕೀಟನಾಶಕಗಳು, ಬಳಕೆಗೆ ಸಹಾಯಧನ ಒದಗಿಸುವುದು..

**ಸಾವಯವ ಕೃಷಿ**

1. ಸ್ಥಳೀಯವಾಗಿ ಲಭ್ಯವಿರುವ ಕೃಷಿ ತ್ಯಾಜ್ಯ ವಸ್ತುಗಳನ್ನು ಬಳಸಿಕೊಂಡು ಅತಿ ಕಡಿಮೆ ಖರ್ಚಿನಲ್ಲಿ ಎರೆಹುಳು ಗೊಬ್ಬರ, ಬಯೋಡೈಜೆಸ್ಟರ್‌ಗಳನ್ನು ನಿರ್ಮಿಸಲು ಪ್ರೋತ್ಸಾಹಿಸುವುದು.

**ಕೊಯ್ಲೋತ್ತರ ನಿರ್ವಹಣೆ**

2. ತೋಟಗಾರಿಕೆ ಬೆಳೆಗಳಾದ ಹಣ್ಣು, ತರಕಾರಿ, ತೋಟದ ಬೆಳೆಗಳು, ಔಷಧಿ ಸಸ್ಯಗಳು ಮತ್ತು ಸುಗಂಧ ದ್ರವ್ಯ ಬೆಳೆಗಳ ಕೊಯ್ಲೋತ್ತರ ನಿರ್ವಹಣೆಗೆ ಪ್ರೋತ್ಸಾಹಿಸುವುದು.
3. ತೋಟಗಾರಿಕೆ ಬೆಳೆಗಳ ಅವಶ್ಯಕತೆಗೆ ತಕ್ಕಂತೆ ಪ್ಯಾಕ್ ಹೌಸ್‌ಗಳ ನಿರ್ಮಾಣಕ್ಕೆ ಪ್ರೋತ್ಸಾಹಿಸುವುದು.
4. ಶೀಘ್ರ ಗೃಹ ನಿರ್ಮಾಣಕ್ಕೆ ಪ್ರೋತ್ಸಾಹಿಸುವುದು.

**ಇತರೆ ಕಾರ್ಯಗಳು**

1. ತಾಲೂಕಿನ ವಿವಿಧ ಹಿರಿಯ ಅಧಿಕಾರಿಗಳು ಮತ್ತು ಮಾನ್ಯ ತೋಟಗಾರಿಕೆ ಉಪನಿರ್ದೇಶಕರು, ಮತ್ತಿತರ ಮೇಲಾಧಿಕಾರಿಗಳು ಸೂಚಿಸುವ ವಿಶೇಷ ಕೆಲಸಗಳನ್ನು ನಿರ್ವಹಿಸುವುದು.
2. ಜನಸ್ಪಂದನ ಸಭೆಗಳಿಗೆ ಹಾಜರಾಗಿ ಇಲಾಖೆಯ ಯೋಜನೆಗಳ ಕುರಿತು ಮಾಹಿತಿ ನೀಡುವುದು ಹಾಗೂ ಗ್ರಾಮ ಸಭೆಗಳಲ್ಲಿ ನೋಡಲ್ ಅಧಿಕಾರಿಯಾಗಿ ಕಾರ್ಯ ನಿರ್ವಹಿಸುವುದು.
3. ಪ್ರಕೃತಿ ವಿಕೋಪ ಮುಂತಾದ ಸಮಯಗಳಲ್ಲಿ ಮೇಲಾಧಿಕಾರಿಗಳ ಆದೇಶದ ಮೇರೆಗೆ ಕೆಲಸ ನಿರ್ವಹಿಸುವುದು.
4. ಕಾಲಕಾಲಕ್ಕೆ ಸೂಚಿಸಲಾಗುವ ಇನ್ನಿತರೆ ವಿಶೇಷ ಕಾರ್ಯ ನಿರ್ವಹಿಸುವುದು.

**4(ಬಿ)(II): ಅಧಿಕಾರಿ/ನೌಕರರುಗಳ ಅಧಿಕಾರ ಮತ್ತು ಕರ್ತವ್ಯಗಳು.**

1	ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು (ಜಿ.ಪಂ), ಹುಮನಾಬಾದ	ರಾಷ್ಟ್ರೀಯ ತೋಟಗಾರಿಕೆ ಮಿಷನ್ ಏಜನ್ಸಿ ಯೋಜನೆ, ರಾಜ್ಯವಲಯ, ಜಿಲ್ಲಾವಲಯದ ಯೋಜನೆಗಳು, ತಾಲೂಕು ಮಟ್ಟದ ಯೋಜನೆಗಳನ್ನು ನಿಗದಿತ ಗುರಿಯಂತೆ ಕಾಲಮಿತಿಯೊಳಗಾಗಿ ಅನುಷ್ಠಾನಗೊಳ್ಳುವಂತೆ ಕ್ರಮವಹಿಸುವುದು, ಕಡತಗಳ ಪರಿಶೀಲನೆ, ಮೇಲುಸ್ತುವಾರಿ ಕೈಗೊಳ್ಳುವುದು. ಮತ್ತು ಮೇಲಾಧಿಕಾರಿಗಳು ಸೂಚಿಸಿದ ಇನ್ನಿತರ ಕೆಲಸಗಳನ್ನು ನಿರ್ವಹಿಸುವುದು.
2	ತಾಂತ್ರಿಕ ಸಹಾಯಕರು	ತಾಂತ್ರಿಕ ವಿಭಾಗದ ಕಡತಗಳನ್ನು ಪರಿಶೀಲಿಸುವುದು ತಾಲೂಕುಮಟ್ಟದಿಂದ ಪ್ರಗತಿ ವರದಿಗಳನ್ನು ತಯಾರಿಸುವುದು. ಇ-ಮೇಲ್ ಮುಖಾಂತರ ಜಿಲ್ಲಾ ಮಟ್ಟದ ಅಧಿಕಾರಿಗಳ ಗಮನಕ್ಕೆ ತರುವುದು. ಅನುಮೋದಿತ ಎಂ.ಎಂ.ಆರ್. ಕಾರ್ಯಕ್ರಮಗಳ ಪ್ರಕಾರ ಉಳಿದ ಅಧಿಕಾರಿಗಳಿಗೆ ಕಾಲಕಾಲಕ್ಕೆ ಮಾಹಿತಿ ನೀಡುವುದು. ವಿವಿಧ ಸಭೆ ನಡವಳಿಗಳಿಗೆ ಅನುಸರಣಾ ವರದಿ ಸಲ್ಲಿಸುವುದು, ಸಹಾಯಧನದ ಅರ್ಜಿಗಳಿಗೆ ಮಂಜೂರಾತಿ ನೀಡುವುದು. ತಾಲೂಕಿನ ವಿವಿಧ ಯೋಜನೆಗಳ ಮಾಹೆವಾರು ಪ್ರಗತಿ ವರದಿ ಸಲ್ಲಿಸುವುದು ಮತ್ತು ಮೇಲಾಧಿಕಾರಿಗಳು ಸೂಚಿಸಿದ ಇನ್ನಿತರ ಕೆಲಸಗಳನ್ನು ನಿರ್ವಹಿಸುವುದು.
3	ಸಹಾಯಕ ತೋಟಗಾರಿಕೆ ಅಧಿಕಾರಿ ರೈತ ಸಂಪರ್ಕಕೇಂದ್ರ	<ul style="list-style-type: none"> <li>• ಇವರು ಹೋಬಳಿ ಮಟ್ಟದ ತೋಟಗಾರಿಕೆ ಅಧಿಕಾರಿಗಳಾಗಿದ್ದು ಸಂಬಂಧಪಟ್ಟ ಹೋಬಳಿ ವಿಸ್ತೀರ್ಣವು ಇವರ ವ್ಯಾಪ್ತಿಗೊಳಪಟ್ಟಿರುತ್ತದೆ.</li> <li>• ಆಯಾ ಹೋಬಳಿಯ ತೋಟಗಾರಿಕೆ ಬೆಳೆಗಳ ಒಟ್ಟು ವಿಸ್ತೀರ್ಣ, ಬೆಳೆಯುತ್ತಿರುವ ಬೆಳೆ ಹಾಗೂ ಅದರ ಮಾರುಕಟ್ಟೆಯ ಬಗ್ಗೆ ಸಂಪೂರ್ಣ ಮಾಹಿತಿ ಇಡುವುದು. ಗ್ರಾಮವಾರು ತೋಟಗಾರಿಕೆ ಬೆಳೆಗಳ ಪಟ್ಟಿ ಇಡುವುದು. ಕನಿಷ್ಠ ಕಾಯಂ ತೋಟಗಾರಿಕೆ ಬೆಳೆಗಳನ್ನು ಹೊಂದಿರುವ ತೋಟಗಾರರ ಪಟ್ಟಿ ಇಡುವುದು. ಸದರಿ ಬೆಳೆಗಳು ಆರ್.ಟಿ.ಸಿಯಲ್ಲಿ ನಮೂದಾಗಿರುವ ಬಗ್ಗೆ ಧೃಡೀಕರಿಸುವುದು.</li> <li>• ಸಂಸ್ಕರಣೆ ಘಟಕಗಳು, ಮಾರುಕಟ್ಟೆಗಳು ಇವುಗಳ ವಿವರಗಳನ್ನು ನಿಗದಿತ ನಮೂನೆಯಲ್ಲಿ ನಿರ್ವಹಿಸುವುದು.</li> <li>• ಎನ್.ಹೆಚ್.ಎಂ, ಎಂ.ಐ.ಎಸ್, ಸಿ.ಡಿ.ಬಿ ಯೋಜನೆ ಸಂಬಂಧಿಸಿದಂತೆ ಹಾಗೂ ರಾಜ್ಯವಲಯ, ಜಿಲ್ಲಾ ವಲಯ ಯೋಜನೆ ಅಧೀನದ ಫಲಾನುಭವಿಗಳನ್ನು ಗುರುತಿಸಿ</li> </ul>

		<p>ಶಿಫಾರಸ್ಸು ಮಾಡುವುದು.</p> <ul style="list-style-type: none"> <li>ತೋಟಗಾರಿಕೆ ಚಟುವಟಿಕೆಗಳ ಬಗ್ಗೆ ತರಬೇತಿ ನೀಡುವ ಮೂಲಕ ರೈತರಲ್ಲಿ ಅರಿವು ಮೂಡಿಸುವುದು.</li> <li>ಆಯಾ ಹೋಬಳಿ ಮಟ್ಟದಲ್ಲಿ ಬೆಳೆಗಳಲ್ಲಿ ಕಾಣಿಸಿಕೊಳ್ಳುವ ಕೀಟ ಬಾಧೆಯ ಬಗ್ಗೆ ತಕ್ಷಣ ಮೇಲಾಧಿಕಾರಿಗಳಿಗೆ ವರದಿ ಮಾಡುವುದು. ಕೀಟ ಬಾಧೆಗಳ ನಿಯಂತ್ರಣಕ್ಕೆ ರೈತರಿಗೆ ಸೂಕ್ತ ಸಲಹೆ ನೀಡುವುದು.</li> <li>ಕಾಲ ಕಾಲಕ್ಕೆ ಮೇಲಾಧಿಕಾರಿಗಳು ನೀಡುವ ಸೂಚನೆಯನ್ನು ಪಾಲಿಸುವುದು.</li> <li>ಹೋಬಳಿ ಮಟ್ಟದಲ್ಲಿ ಕಾಲ ಕಾಲಕ್ಕೆ ಬೇಕಾಗುವ ಬೀಜಗಳು, ಸಸಿಗಳು, ಗೊಬ್ಬರ ಇತ್ಯಾದಿಗಳನ್ನು ಅಂದಾಜು ಮಾಡಿ ಮೇಲಾಧಿಕಾರಿಗಳಿಗೆ ವರದಿ ಮಾಡುವುದು.</li> <li>ಬೆಲೆ ಕುಸಿತದ ಬಗ್ಗೆ ವರದಿಯನ್ನು ತಯಾರಿಸುವುದು, ಮುಂಜಾಗ್ರತೆ ವಹಿಸುವುದು.</li> <li>ಫಸಲು ನಾಶದ ಸಂದರ್ಭದಲ್ಲಿ ಮಾಹಿತಿ ಸಂಗ್ರಹಿಸುವುದು ಮತ್ತು ಈ ಬಗ್ಗೆ ಮೇಲಾಧಿಕಾರಿಗಳಿಗೆ ವರದಿ ಸಲ್ಲಿಸುವುದು.</li> <li>ಮಣ್ಣು ಮತ್ತು ನೀರಿನ ಪರೀಕ್ಷೆಯ ಅಗತ್ಯತೆ ಬಗ್ಗೆ ರೈತರಿಗೆ ತರಬೇತಿ ನೀಡುವುದು ಮತ್ತು ಇವುಗಳ ಪರೀಕ್ಷೆಯ ಬಗ್ಗೆ ರೈತರಿಗೆ ಮಾಹಿತಿ ನೀಡುವುದು.</li> <li>ವಿವಿಧ ಯೋಜನೆ ಫಲಾನುಭವಿಗಳ ವರ್ಷವಾರು ಪಟ್ಟಿ ಇಡುವುದು, ರಫ್ತು ಬೆಳೆ ಬಗ್ಗೆ ಮಾಹಿತಿ ಇಡುವುದು.</li> <li>ಹೊಸ ಕಾರ್ಯಕ್ರಮಗಳು ಮತ್ತು ತಾಂತ್ರಿಕ ಅಂಶಗಳ ಬಗ್ಗೆ ರೈತರಿಗೆ ಮಾಹಿತಿ ನೀಡುವುದು.</li> <li>ತೋಟಗಾರಿಕೆ ಬೆಳೆಗಳ ಹೊಸ ಆವಿಷ್ಕಾರಗಳು ಮತ್ತು ಹೊಸ ಸಾಹಸಗಳಿಗೆ ರೈತರನ್ನು ಉತ್ತೇಜಿಸುವುದು ಮತ್ತು ತರಬೇತಿ ನೀಡುವುದು.</li> </ul> <p>ಹೋಬಳಿ ವ್ಯಾಪ್ತಿಯಲ್ಲಿ ಸಂತೆಗಳ ಬಗ್ಗೆ ಮಾಹಿತಿ ಸಂಗ್ರಹಿಸುವುದು. ಈ ಸಂತೆಗಳಲ್ಲಿ ತೋಟಗಾರಿಕೆ ಬೆಳೆಗಳ ಬಗ್ಗೆ ರೈತರುಗಳಿಗೆ ಮಾಹಿತಿ ನೀಡುವುದು</p>
3	ಅಧೀಕ್ಷಕರು	<p>ದ್ವಿ.ದ.ಸ ಹಾಗೂ ಪ್ರ.ದ.ಸ.ರವರು ಮಂಡಿಸುವ ಕಡತಗಳು, ಡಿ.ಸಿ.ಬಿಲ್ಲುಗಳು ಹಾಗೂ ಇತರೆ ಲೆಕ್ಕ ಪತ್ರ ನಿರ್ವಹಣೆಯ ಕಡತಗಳು, ನಗದು ಪುಸ್ತಕಗಳು, ವೇತನ ಬಿಲ್ಲುಗಳು ಇತ್ಯಾದಿಗಳನ್ನು ಸಲ್ಲಿಸಿದ ನಂತರ ಪರಿಶೀಲಿಸಿ ಮೇಲಾಧಿಕಾರಿಗಳಿಗೆ ಸಲ್ಲಿಸುವುದು. ಲೆಕ್ಕ ತಪಾಸಣಾ ವರದಿಗಳಿಗೆ ಅನುಸರಣಾ ವರದಿಗಳನ್ನು ಸಲ್ಲಿಸುವುದು. ಕಾರ್ಯ ನಿರ್ವಹಣಾ ವರದಿಗಳ ಕಡತ ನಿರ್ವಹಣೆ.</p>
4	ಪ್ರಥಮ ದರ್ಜೆ ಸಹಾಯಕರು	<p>ಕಾರ್ಯಾಲಯದ ಸಿಬ್ಬಂದಿ ವರ್ಗದವರ ಸಂಬಳದ ಬಿಲ್ಲು ತಯಾರಿಸುವುದು, ನಗದು ಪುಸ್ತಕ ನಿರ್ವಹಣೆ, ಜಿಲ್ಲಾ ಪಂಚಾಯತ್, ರಾಜ್ಯವಲಯ ಹಾಗೂ ತಾಲೂಕು ಪಂಚಾಯತ ನಿಧಿಗಳ ನಿರ್ವಹಣೆ ಮತ್ತು ಮರು ಹಂಚಿಕೆ. ಸಾದಿಲ್ವಾರು ಬಿಲ್ಲುಗಳನ್ನು ಪರಿಶೀಲಿಸಿ ಮೇಲುರುಜುವಿಗೆ ಮಂಡಿಸುವುದು ನಿಯಮಗಳ ಪ್ರಕಾರ ಮತ್ತು ಕೈಪಿಡಿಯಲ್ಲಿಯ ನಿಯಮಗಳನ್ವಯ ಲೆಕ್ಕಶಾಖೆಯನ್ನು ನಿರ್ವಹಿಸುವುದು, ಹಾಗೂ ವಾರ್ಷಿಕ ಸಾಲಿನ ಅಧಿಕಾರಿ/ಸಿಬ್ಬಂದಿಗಳ ಆಯವ್ಯಯ ಅಂದಾಜಿನ ಅನುಬಂಧ-ಬಿ ನಿರ್ವಹಣೆ ಇತ್ಯಾದಿ.</p>
5	ದ್ವಿತೀಯ ದರ್ಜೆ ಸಹಾಯಕರು	<p>ಕಛೇರಿಯ ಪತ್ರಗಳನ್ನು ಇನ್‌ವರ್ಡ್ ಹಾಗೂ ಓಟ್‌ವರ್ಡ್ ಮಾಡುವುದು. ಸೇವಾ ಪುಸ್ತಕಗಳ ನಿರ್ವಹಣೆ, ಖಜಾನೆಯ ಕೆಲಸಗಳನ್ನು ನಿರ್ವಹಿಸುವುದು, ಆದಾಯ ಮತ್ತು ಖರ್ಚನ್ನು ತಪ್ಪೆಗಳನ್ನು ನಿರ್ವಹಿಸುವುದು.</p>
6	ತೋಟಗಾರಿಕೆ ಸಹಾಯಕರು	<p>ಕಛೇರಿ ಕೇಲಸ, ತೋಟಗಾರಿಕೆ ವಿಸ್ತರಣೆಯ ಕಾರ್ಯಗಳನ್ನು ನಿಗದಿತ ಸಮಯದಲ್ಲಿ ಪೂರ್ಣಗೊಳಿಸುವುದು, ಮೇಲಾಧಿಕಾರಿಗಳು ಸೂಚಿಸಿದ ಇನ್ನಿತರ ಕೆಲಸಗಳನ್ನು ನಿರ್ವಹಿಸುವುದು.</p>
7	ತೋಟಗಾರ	<p>ಸಹಾಯಕ ತೋಟಗಾರಿಕೆ ಅಧಿಕಾರಿಗಳು ಸೂಚಿಸಿದ ಕೆಲಸಗಳನ್ನು ನಿರ್ವಹಿಸುವುದು, ತೋಟಗಾರಿಕೆ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸುವುದು, ಕಳೆ ತೆಗೆಯುವುದು, ತೋಟವನ್ನು ಸ್ವಚ್ಛವಾಗಿಡುವುದು ಹಾಗೂ ಮೇಲಾಧಿಕಾರಿಗಳು ಸೂಚಿಸಿದ ಇನ್ನಿತರ ಕೆಲಸಗಳನ್ನು ನಿರ್ವಹಿಸುವುದು.</p>

**4(ಬಿ) III :- ನಿರ್ಣಯ ತೆಗೆದುಕೊಳ್ಳುವಂತಹ ಪ್ರಸ್ತಾವನೆಗಳಲ್ಲಿ ಪಾಲಿಸಬೇಕಾದ ಕ್ರಮ, ಮೇಲ್ವಿಚಾರಣೆ ಚಾನಲ್‌ಗಳ ಮತ್ತು ಅಕೌಂಟಿಬಿಲಿಟಿ ಸೇರಿದಂತೆ:**

1	ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಜಿ.ಪಂ, ಹುಮನಾಬಾದ	ಪ್ರಸ್ತಾವನೆಗಳ ಕುರಿತು ತೆಗೆದುಕೊಳ್ಳುವ ಕ್ರಮದ ಬಗ್ಗೆ ತೀರ್ಮಾನಿಸುವುದು. ನಮ್ಮ ಹುದ್ದೆಗೆ ನೀಡಿದ ಅಧಿಕಾರ ವ್ಯಾಪ್ತಿಯೊಳಗೆ ಅನುಮೋದಿಸಿ ಮಂಜೂರಾತಿ ನೀಡುವುದು. ಅಗತ್ಯ ಸಂದರ್ಭದಲ್ಲಿ ಮೇಲಾಧಿಕಾರಿಗಳಿಗೆ ಶಿಪಾರಸ್ಸು ಮಾಡುವುದು.
2	ತಾಂತ್ರಿಕ ಸಹಾಯಕರು/ಸಹಾಯಕ ತೋಟಗಾರಿಕೆ ಅಧಿಕಾರಿ	ತಾಂತ್ರಿಕ ವಿಭಾಗಕ್ಕೆ ಸಂಬಂಧಪಟ್ಟ ಕಡತಗಳನ್ನು ವಿಷಯವಾರು ವಿಂಗಡಿಸುವುದು. ಪ್ರಗತಿ ವರದಿಗಳನ್ನು ಪರಿಶೀಲಿಸುವುದು ಮತ್ತು ಇ-ಮೇಲ್ ಮುಖಾಂತರ ಮೇಲಾಧಿಕಾರಿಗಳಿಗೆ ಅನುಮೋದನೆ ಪಡೆದು ಕಳಿಸುವುದು. ಜಿ.ಪಂ. ಮತ್ತು ಇಲಾಖಾ ಮುಖ್ಯಸ್ಥರಿಂದ ಬರುವ ತಾಂತ್ರಿಕ ಮಾಹಿತಿಗಳಿಗೆ ಸೂಕ್ತವಾಗಿ ಉತ್ತರಿಸುವುದು. ಸಹಾಯಧನದ ಕಡತಗಳನ್ನು ಪರಿಶೀಲಿಸಿ ಅನುಮೋದನೆಗೆ ಮಂಡಿಸುವುದು. ಅನುಮೋದನೆಯಾದ ಎಂ.ಎಂ.ಆರ್. ಕಾರ್ಯಕ್ರಮಗಳ ಪ್ರಕಾರ ಯೋಜನೆಯ ಅನುಷ್ಠಾನದ ಕುರಿತು ಮಾರ್ಗದರ್ಶನದ ಮೂಲಕ ಹೋಬಳಿ ಅಧಿಕಾರಿಗಳಿಗೆ ತಿಳುವಳಿಕೆ ನೀಡುವುದು.
3	ಸಹಾಯಕ ತೋಟಗಾರಿಕೆ ಅಧಿಕಾರಿ ರೈತ ಸಂಪರ್ಕಕೇಂದ್ರ	<ul style="list-style-type: none"> <li>• ಇವರು ಹೋಬಳಿ ಮಟ್ಟದ ತೋಟಗಾರಿಕೆ ಅಧಿಕಾರಿಗಳಾಗಿದ್ದು ಸಂಬಂಧಪಟ್ಟ ಹೋಬಳಿ ವಿಸ್ತೀರ್ಣವು ಇವರ ವ್ಯಾಪ್ತಿಗೊಳಪಟ್ಟಿರುತ್ತದೆ.</li> <li>• ಆಯಾ ಹೋಬಳಿಯ ತೋಟಗಾರಿಕೆ ಬೆಳೆಗಳ ಒಟ್ಟು ವಿಸ್ತೀರ್ಣ, ಬೆಳೆಯುತ್ತಿರುವ ಬೆಳೆ ಹಾಗೂ ಅದರ ಮಾರುಕಟ್ಟೆಯ ಬಗ್ಗೆ ಸಂಪೂರ್ಣ ಮಾಹಿತಿ ಇಡುವುದು. ಗ್ರಾಮವಾರು ತೋಟಗಾರಿಕೆ ಬೆಳೆಗಳ ಪಟ್ಟಿ ಇಡುವುದು. ಕನಿಷ್ಠ ಕಾಯಂ ತೋಟಗಾರಿಕೆ ಬೆಳೆಗಳನ್ನು ಹೊಂದಿರುವ ತೋಟಗಾರರ ಪಟ್ಟಿ ಇಡುವುದು. ಸದರಿ ಬೆಳೆಗಳು ಆರ್.ಟಿ.ಸಿಯಲ್ಲಿ ನಮೂದಾಗಿರುವ ಬಗ್ಗೆ ಧೃಡೀಕರಿಸುವುದು.</li> <li>• ಸಂಸ್ಕರಣೆ ಘಟಕಗಳು, ಮಾರುಕಟ್ಟೆಗಳು ಇವುಗಳ ವಿವರಗಳನ್ನು ನಿಗದಿತ ನಮೂನೆಯಲ್ಲಿ ನಿರ್ವಹಿಸುವುದು.</li> <li>• ಎನ್.ಹೆಚ್.ಎಂ, ಎಂ.ಐ.ಎಸ್, ಸಿ.ಡಿ.ಬಿ ಯೋಜನೆ ಸಂಬಂಧಿಸಿದಂತೆ ಹಾಗೂ ರಾಜ್ಯವಲಯ, ಜಿಲ್ಲಾ ವಲಯ ಯೋಜನೆ ಅಧೀನದ ಫಲಾನುಭವಿಗಳನ್ನು ಗುರುತಿಸಿ ಶಿಫಾರಸ್ಸು ಮಾಡುವುದು.</li> <li>• ತೋಟಗಾರಿಕೆ ಚಟುವಟಿಕೆಗಳ ಬಗ್ಗೆ ತರಬೇತಿ ನೀಡುವ ಮೂಲಕ ರೈತರಲ್ಲಿ ಅರಿವು ಮೂಡಿಸುವುದು.</li> <li>• ಆಯಾ ಹೋಬಳಿ ಮಟ್ಟದಲ್ಲಿ ಬೆಳೆಗಳಲ್ಲಿ ಕಾಣಿಸಿಕೊಳ್ಳುವ ಕೀಟ ಬಾಧೆಯ ಬಗ್ಗೆ ತಕ್ಷಣ ಮೇಲಾಧಿಕಾರಿಗಳಿಗೆ ವರದಿ ಮಾಡುವುದು. ಕೀಟ ಬಾಧೆಗಳ ನಿಯಂತ್ರಣಕ್ಕೆ ರೈತರಿಗೆ ಸೂಕ್ತ ಸಲಹೆ ನೀಡುವುದು.</li> <li>• ಕಾಲ ಕಾಲಕ್ಕೆ ಮೇಲಾಧಿಕಾರಿಗಳು ನೀಡುವ ಸೂಚನೆಯನ್ನು ಪಾಲಿಸುವುದು.</li> <li>• ಹೋಬಳಿ ಮಟ್ಟದಲ್ಲಿ ಕಾಲ ಕಾಲಕ್ಕೆ ಬೇಕಾಗುವ ಬೀಜಗಳು, ಸಸಿಗಳು, ಗೊಬ್ಬರ ಇತ್ಯಾಧಿಗಳನ್ನು ಅಂದಾಜು ಮಾಡಿ ಮೇಲಾಧಿಕಾರಿಗಳಿಗೆ ವರದಿ ಮಾಡುವುದು.</li> <li>• ಬೆಲೆ ಕುಸಿತದ ಬಗ್ಗೆ ವರದಿಯನ್ನು ತಯಾರಿಸುವುದು, ಮುಂಜಾಗ್ರತೆ ವಹಿಸುವುದು.</li> <li>• ಫಸಲು ನಾಶದ ಸಂದರ್ಭದಲ್ಲಿ ಮಾಹಿತಿ ಸಂಗ್ರಹಿಸುವುದು ಮತ್ತು ಈ ಬಗ್ಗೆ ಮೇಲಾಧಿಕಾರಿಗಳಿಗೆ ವರದಿ ಸಲ್ಲಿಸುವುದು.</li> <li>• ಮಣ್ಣು ಮತ್ತು ನೀರಿನ ಪರೀಕ್ಷೆಯ ಅಗತ್ಯತೆ ಬಗ್ಗೆ ರೈತರಿಗೆ ತರಬೇತಿ ನೀಡುವುದು ಮತ್ತು ಇವುಗಳ ಪರೀಕ್ಷೆಯ ಬಗ್ಗೆ ರೈತರಿಗೆ ಮಾಹಿತಿ ನೀಡುವುದು.</li> <li>• ವಿವಿಧ ಯೋಜನೆ ಫಲಾನುಭವಿಗಳ ವರ್ಷವಾರು ಪಟ್ಟಿ ಇಡುವುದು, ರಫ್ತು ಬೆಳೆ ಬಗ್ಗೆ ಮಾಹಿತಿ ಇಡುವುದು.</li> </ul>

		<ul style="list-style-type: none"> <li>• ಹೊಸ ಕಾರ್ಯಕ್ರಮಗಳು ಮತ್ತು ತಾಂತ್ರಿಕ ಅಂಶಗಳ ಬಗ್ಗೆ ರೈತರಿಗೆ ಮಾಹಿತಿ ನೀಡುವುದು.</li> <li>• ತೋಟಗಾರಿಕೆ ಬೆಳೆಗಳ ಹೊಸ ಆವಿಷ್ಕಾರಗಳು ಮತ್ತು ಹೊಸ ಸಾಹಸಗಳಿಗೆ ರೈತರನ್ನು ಉತ್ತೇಜಿಸುವುದು ಮತ್ತು ತರಬೇತಿ ನೀಡುವುದು.</li> </ul> <p>ಹೋಬಳಿ ವ್ಯಾಪ್ತಿಯಲ್ಲಿ ಸಂತೆಗಳ ಬಗ್ಗೆ ಮಾಹಿತಿ ಸಂಗ್ರಹಿಸುವುದು. ಈ ಸಂತೆಗಳಲ್ಲಿ ತೋಟಗಾರಿಕೆ ಬೆಳೆಗಳ ಬಗ್ಗೆ ರೈತರುಗಳಿಗೆ ಮಾಹಿತಿ ನೀಡುವುದು</p>
4	ಅಧೀಕ್ಷಕರು	ದ್ವಿ.ದ.ಸ ಹಾಗೂ ಪ್ರ.ದ.ಸ.ರವರು ಮಂಡಿಸುವ ಕಡತಗಳು, ಡಿ.ಸಿ.ಬಿಲ್ಲುಗಳು ಹಾಗೂ ಇತರೆ ಲೆಕ್ಕ ಪತ್ರ ನಿರ್ವಹಣೆಯ ಕಡತಗಳು, ನಗದು ಪುಸ್ತಕಗಳು, ವೇತನ ಬಿಲ್ಲುಗಳು ಇತ್ಯಾದಿಗಳನ್ನು ಸಲ್ಲಿಸಿದ ನಂತರ ಪರಿಶೀಲಿಸಿ ಮೇಲಾಧಿಕಾರಿಗಳಿಗೆ ಸಲ್ಲಿಸುವುದು. ಲೆಕ್ಕ ತಪಾಸಣಾ ವರದಿಗಳಿಗೆ ಅನುಸರಣಾ ವರದಿಗಳನ್ನು ಸಲ್ಲಿಸುವುದು. ಕಾರ್ಯ ನಿರ್ವಹಣಾ ವರದಿಗಳ ಕಡತ ನಿರ್ವಹಣೆ.
5	ಪ್ರಥಮ ದರ್ಜೆ ಸಹಾಯಕರು.	ತಮ್ಮ ವಿಭಾಗಕ್ಕೆ ಬರುವ ಪತ್ರಗಳನ್ನು ಸ್ವೀಕರಿಸುವುದು, ಸಂಬಂಧಪಟ್ಟ ನಿಯಮಗಳ ಮತ್ತು ಸುತ್ತೋಲೆಗಳ ಪ್ರಕಾರ ಪರಿಶೀಲಿಸಿ ಟಿಪ್ಪಣಿಯನ್ನು ಬರೆದು ಮುಂದಿನ ಆದೇಶಕ್ಕಾಗಿ ಕಡತವನ್ನು ಕಚೇರಿ ಕೈಪಿಡಿಯನ್ನಯ ವಿಳಂಬವಿಲ್ಲದೆ ತ್ವರಿತವಾಗಿ ತಮ್ಮ ಶಾಖಾಧಿಕಾರಿಗಳಿಗೆ ಮಂಡಿಸುವುದು. ಮೇಲಾಧಿಕಾರಿಗಳು ಕಾಲ ಕಾಲಕ್ಕೆ ನೀಡುವ ಸೂಚನೆಗಳನ್ನು ಕಾರ್ಯಗತಗೊಳಿಸುವುದು.
6	ದ್ವಿತೀಯ ದರ್ಜೆ ಸಹಾಯಕರು	ಕಛೇರಿಯ ಪತ್ರಗಳನ್ನು ಇನ್‌ವರ್ಡ್ ಹಾಗೂ ಓಟ್‌ವರ್ಡ್ ಮಾಡುವುದು. ಸೇವಾ ಪುಸ್ತಕಗಳ ನಿರ್ವಹಣೆ, ಖಜಾನೆಯ ಕೆಲಸಗಳನ್ನು ನಿರ್ವಹಿಸುವುದು, ಆದಾಯ ಮತ್ತು ಖರ್ಚನ್ನು ತಪ್ಪೆಗಳನ್ನು ನಿರ್ವಹಿಸುವುದು.

**4(ಬಿ)IV:- ಕೆಲಸ ಕಾರ್ಯಗಳನ್ನು ನಿರ್ವಹಿಸಲು ನಿಗದಿಪಡಿಸಲಾದ ವಿಧಾನಗಳು, ಕಟ್ಟುಪಾಡುಗಳು.**

1	ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಜಿ.ಪಂ, ಹುಮನಾಬಾದ	ತಾಲೂಕಿನಲ್ಲಿ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರಿಗೆ ವಹಿಸಿದ ಅಭಿವೃದ್ಧಿ, ವಿಸ್ತರಣೆ ಹಾಗೂ ಆಡಳಿತ ನಿರ್ವಹಣೆ ಅಧೀನ ಅಧಿಕಾರಿ/ ಸಿಬ್ಬಂದಿಗಳಿಂದ ಯಶಸ್ವಿಯಾಗಿ ಮತ್ತು ಶೀಘ್ರವಾಗಿ ನಿರ್ವಹಿಸಲು ಕ್ರಮವಹಿಸುವುದು. ಇಲಾಖೆಯ ತಾಲೂಕು ಉಸ್ತುವಾರಿ ವಹಿಸುವುದು.
2	ತಾಂತ್ರಿಕ ಸಹಾಯಕರು	ತೋಟಗಾರಿಕೆ ಉಪನಿರ್ದೇಶಕರ ಕಚೇರಿಯಿಂದ ಜಿ.ಪಂ ಹಾಗೂ ತಾ.ಪಂ.ಕಚೇರಿಯಿಂದ ಬರುವ ಅನುಮೋದಿತ ಎಂ.ಎಂ.ಆರ್.ಕಾರ್ಯಕ್ರಮಗಳ ಪ್ರಕಾರ ಹೋಬಳಿ ಮಟ್ಟದಲ್ಲಿ ಕಾರ್ಯಗಳನ್ನು ನಿರ್ವಹಿಸುವಂತೆ ಕ್ರಮವಹಿಸುವುದು. ಸಂಬಂಧಿಸಿದ ಕಡತಗಳನ್ನು ರಚಿಸಿ ಅನುಮೋದನೆ ಪಡೆಯುವುದು. ಇಲಾಖೆಯ ಸಹಾಯಧನ ಕಡತಗಳನ್ನು ಮಾರ್ಗಸೂಚಿಗಳನ್ವಯ ತಯಾರಿಸಿ ಇಲಾಖಾ ಮುಖ್ಯಸ್ಥರ ಅಥವಾ ಈ ಕಚೇರಿಯ ಮಂಜೂರಾತಿಗೆ ನಿಯಮಗಳನ್ವಯ ಕಡತಗಳನ್ನು ಮಂಡಿಸುವುದು. ಮೇಲಾಧಿಕಾರಿಗಳು ಕಾಲ ಕಾಲಕ್ಕೆ ನೀಡುವ ಸೂಚನೆಗಳನ್ನು ಕಾರ್ಯಗತಗೊಳಿಸುವುದು.
3	ಸಹಾಯಕ ತೋಟಗಾರಿಕೆ ಅಧಿಕಾರಿ ರೈತ ಸಂಪರ್ಕಕೇಂದ್ರ	<ul style="list-style-type: none"> <li>• ಇವರು ಹೋಬಳಿ ಮಟ್ಟದ ತೋಟಗಾರಿಕೆ ಅಧಿಕಾರಿಗಳಾಗಿದ್ದು ಸಂಬಂಧಪಟ್ಟ ಹೋಬಳಿ ವಿಸ್ತೀರ್ಣವು ಇವರ ವ್ಯಾಪ್ತಿಗೊಳಪಟ್ಟಿರುತ್ತದೆ.</li> <li>• ಆಯಾ ಹೋಬಳಿಯ ತೋಟಗಾರಿಕೆ ಬೆಳೆಗಳ ಒಟ್ಟು ವಿಸ್ತೀರ್ಣ, ಬೆಳೆಯುತ್ತಿರುವ ಬೆಳೆ ಹಾಗೂ ಅದರ ಮಾರುಕಟ್ಟೆಯ ಬಗ್ಗೆ ಸಂಪೂರ್ಣ ಮಾಹಿತಿ ಇಡುವುದು. ಗ್ರಾಮವಾರು ತೋಟಗಾರಿಕೆ ಬೆಳೆಗಳ ಪಟ್ಟಿ ಇಡುವುದು. ಕನಿಷ್ಠ ಕಾಯಂ ತೋಟಗಾರಿಕೆ ಬೆಳೆಗಳನ್ನು ಹೊಂದಿರುವ ತೋಟಗಾರರ ಪಟ್ಟಿ ಇಡುವುದು. ಸದರಿ ಬೆಳೆಗಳು ಆರ್.ಟಿ.ಸಿಯಲ್ಲಿ ನಮೂದಾಗಿರುವ ಬಗ್ಗೆ ಧೃಡೀಕರಿಸುವುದು.</li> <li>• ಸಂಸ್ಕರಣೆ ಘಟಕಗಳು, ಮಾರುಕಟ್ಟೆಗಳು ಇವುಗಳ ವಿವರಗಳನ್ನು ನಿಗದಿತ ನಮೂನೆಯಲ್ಲಿ ನಿರ್ವಹಿಸುವುದು.</li> <li>• ಎನ್.ಹೆಚ್.ಎಂ, ಎಂ.ಐ.ಎಸ್, ಸಿ.ಡಿ.ಬಿ ಯೋಜನೆ ಸಂಬಂಧಿಸಿದಂತೆ ಹಾಗೂ ರಾಜ್ಯವಲಯ, ಜಿಲ್ಲಾ ವಲಯ ಯೋಜನೆ ಅಧೀನದ ಫಲಾನುಭವಿಗಳನ್ನು ಗುರುತಿಸಿ ಶಿಫಾರಸ್ಸು ಮಾಡುವುದು.</li> </ul>

		<ul style="list-style-type: none"> <li>• ತೋಟಗಾರಿಕೆ ಚಟುವಟಿಕೆಗಳ ಬಗ್ಗೆ ತರಬೇತಿ ನೀಡುವ ಮೂಲಕ ರೈತರಲ್ಲಿ ಅರಿವು ಮೂಡಿಸುವುದು.</li> <li>• ಆಯಾ ಹೋಬಳಿ ಮಟ್ಟದಲ್ಲಿ ಬೆಳೆಗಳಲ್ಲಿ ಕಾಣಿಸಿಕೊಳ್ಳುವ ಕೀಟ ಬಾಧೆಯ ಬಗ್ಗೆ ತಕ್ಷಣ ಮೇಲಾಧಿಕಾರಿಗಳಿಗೆ ವರದಿ ಮಾಡುವುದು. ಕೀಟ ಬಾಧೆಗಳ ನಿಯಂತ್ರಣಕ್ಕೆ ರೈತರಿಗೆ ಸೂಕ್ತ ಸಲಹೆ ನೀಡುವುದು.</li> <li>• ಕಾಲ ಕಾಲಕ್ಕೆ ಮೇಲಾಧಿಕಾರಿಗಳು ನೀಡುವ ಸೂಚನೆಯನ್ನು ಪಾಲಿಸುವುದು.</li> <li>• ಹೋಬಳಿ ಮಟ್ಟದಲ್ಲಿ ಕಾಲ ಕಾಲಕ್ಕೆ ಬೇಕಾಗುವ ಬೀಜಗಳು, ಸಸಿಗಳು, ಗೊಬ್ಬರ ಇತ್ಯಾಧಿಗಳನ್ನು ಅಂದಾಜು ಮಾಡಿ ಮೇಲಾಧಿಕಾರಿಗಳಿಗೆ ವರದಿ ಮಾಡುವುದು.</li> <li>• ಬೆಲೆ ಕುಸಿತದ ಬಗ್ಗೆ ವರದಿಯನ್ನು ತಯಾರಿಸುವುದು, ಮುಂಜಾಗ್ರತೆ ವಹಿಸುವುದು.</li> <li>• ಫಸಲು ನಾಶದ ಸಂದರ್ಭದಲ್ಲಿ ಮಾಹಿತಿ ಸಂಗ್ರಹಿಸುವುದು ಮತ್ತು ಈ ಬಗ್ಗೆ ಮೇಲಾಧಿಕಾರಿಗಳಿಗೆ ವರದಿ ಸಲ್ಲಿಸುವುದು.</li> <li>• ಮಣ್ಣು ಮತ್ತು ನೀರಿನ ಪರೀಕ್ಷೆಯ ಅಗತ್ಯತೆ ಬಗ್ಗೆ ರೈತರಿಗೆ ತರಬೇತಿ ನೀಡುವುದು ಮತ್ತು ಇವುಗಳ ಪರೀಕ್ಷೆಯ ಬಗ್ಗೆ ರೈತರಿಗೆ ಮಾಹಿತಿ ನೀಡುವುದು.</li> <li>• ವಿವಿಧ ಯೋಜನೆ ಫಲಾನುಭವಿಗಳ ವರ್ಷವಾರು ಪಟ್ಟಿ ಇಡುವುದು, ರಫ್ತು ಬೆಳೆ ಬಗ್ಗೆ ಮಾಹಿತಿ ಇಡುವುದು.</li> <li>• ಹೊಸ ಕಾರ್ಯಕ್ರಮಗಳು ಮತ್ತು ತಾಂತ್ರಿಕ ಅಂಶಗಳ ಬಗ್ಗೆ ರೈತರಿಗೆ ಮಾಹಿತಿ ನೀಡುವುದು.</li> <li>• ತೋಟಗಾರಿಕೆ ಬೆಳೆಗಳ ಹೊಸ ಆವಿಷ್ಕಾರಗಳು ಮತ್ತು ಹೊಸ ಸಾಹಸಗಳಿಗೆ ರೈತರನ್ನು ಉತ್ತೇಜಿಸುವುದು ಮತ್ತು ತರಬೇತಿ ನೀಡುವುದು.</li> </ul> <p>ಹೋಬಳಿ ವ್ಯಾಪ್ತಿಯಲ್ಲಿ ಸಂತೆಗಳ ಬಗ್ಗೆ ಮಾಹಿತಿ ಸಂಗ್ರಹಿಸುವುದು. ಈ ಸಂತೆಗಳಲ್ಲಿ ತೋಟಗಾರಿಕೆ ಬೆಳೆಗಳ ಬಗ್ಗೆ ರೈತರುಗಳಿಗೆ ಮಾಹಿತಿ ನೀಡುವುದು</p>
4	ಅಧೀಕ್ಷಕರು	ದ್ವಿ.ದ.ಸ ಹಾಗೂ ಪ್ರ.ದ.ಸ.ರವರು ಮಂಡಿಸುವ ಕಡತಗಳು, ಡಿ.ಸಿ.ಬಿಲ್ಲುಗಳು ಹಾಗೂ ಇತರೆ ಲೆಕ್ಕ ಪತ್ರ ನಿರ್ವಹಣೆಯ ಕಡತಗಳು, ನಗದು ಪುಸ್ತಕಗಳು, ವೇತನ ಬಿಲ್ಲುಗಳು ಇತ್ಯಾಧಿಗಳನ್ನು ಸಲ್ಲಿಸಿದ ನಂತರ ಪರಿಶೀಲಿಸಿ ಮೇಲಾಧಿಕಾರಿಗಳಿಗೆ ಸಲ್ಲಿಸುವುದು. ಲೆಕ್ಕ ತಪಾಸಣಾ ವರದಿಗಳಿಗೆ ಅನುಸರಣಾ ವರದಿಗಳನ್ನು ಸಲ್ಲಿಸುವುದು. ಕಾರ್ಯ ನಿರ್ವಹಣಾ ವರದಿಗಳ ಕಡತ ನಿರ್ವಹಣೆ.
5	ಪ್ರಥಮ ದರ್ಜೆ ಸಹಾಯಕರು	ಹಂಚಿಕೆಯಾದಂತಹ ವಿಷಯವನ್ನು ಸಮರ್ಪಕವಾಗಿ ನಿಯಮಗಳ ಪ್ರಕಾರ ಪರಿಶೀಲಿಸಿ ಕಡತವನ್ನು ರಚಿಸಿ, ಕಚೇರಿ ಕೈಪಿಡಿಯಲ್ಲಿನ ನಿಯಮಗಳ ಪ್ರಕಾರ ಮುಂದಿನ ಆದೇಶ ಕೋರಿ ಕಡತ ಮಂಡಿಸುವುದು. ಮೇಲಾಧಿಕಾರಿಗಳು ಕಾಲ ಕಾಲಕ್ಕೆ ನೀಡುವ ಸೂಚನೆಗಳನ್ನು ಕಾರ್ಯಗತಗೊಳಿಸುವುದು.
6	ದ್ವಿತೀಯ ದರ್ಜೆ ಸಹಾಯಕರು	ಕಛೇರಿಯ ಪತ್ರಗಳನ್ನು ಇನ್‌ವರ್ಡ್ ಹಾಗೂ ಓಟ್‌ವರ್ಡ್ ಮಾಡುವುದು. ಸೇವಾ ಪುಸ್ತಕಗಳ ನಿರ್ವಹಣೆ, ಖಜಾನೆಯ ಕೆಲಸಗಳನ್ನು ನಿರ್ವಹಿಸುವುದು, ಆದಾಯ ಮತ್ತು ಖರ್ಚಿನ ತಪ್ಪಿಗಳನ್ನು ನಿರ್ವಹಿಸುವುದು.
7	ತೋಟಗಾರಿಕೆ ಸಹಾಯಕರು	ಸ.ತೋ.ಅ ರವರ ಎಲ್ಲ ಕೆಲಸ ಕಾರ್ಯಗಳಲ್ಲಿ ಸಹಕಾರ ನೀಡುವುದು. ದಾಸ್ತಾನು ನಿರ್ವಹಣೆ ಮಾಡುವುದು. ಹಾಗೂ ಮೇಲಾಧಿಕಾರಿಗಳ ಆದೇಶ ಪಾಲಿಸುವುದು. ಮೇಲಾಧಿಕಾರಿಗಳು ಕಾಲ ಕಾಲಕ್ಕೆ ನೀಡುವ ಸೂಚನೆಗಳನ್ನು ಕಾರ್ಯಗತಗೊಳಿಸುವುದು.
8	ತೋಟಗಾರರು	ವಹಿಸಲಾದ ಎಲ್ಲಾ ಕಾರ್ಯಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸುವುದು ಮತ್ತು ಕಡತಗಳ ಚಲನವಲನ ವಹಿಯನ್ನು ನಿರ್ವಹಿಸುವುದು, ಸಹಾಯಕ ತೋಟಗಾರಿಕೆ ಅಧಿಕಾರಿಗಳು ಸೂಚಿಸಿದ ಕೆಲಸಗಳನ್ನು ನಿರ್ವಹಿಸುವುದು ಮೇಲಾಧಿಕಾರಿಗಳ ಆದೇಶ ಪಾಲಿಸುವುದು.

4(ಬಿ) (V): ನೌಕರರು ಅವರವರ ಕರ್ತವ್ಯಗಳನ್ನು ನಿರ್ವಹಿಸಲಾದ ಪಯೋಗಿಸುವ/  
ನಿಯಂತ್ರಣದಲ್ಲಿಟ್ಟುಕೊಂಡಿರುವ ನಿಯಮಗಳು /ಸೂಚನೆಗಳು/ಕೈಪಿಡಿಗಳು/ದಾಖಲೆಗಳು ಮತ್ತು ನಿಬಂಧನೆಗಳು.

1. ಕರ್ನಾಟಕ ನಾಗರೀಕ ಸೇವಾ ನಿಯಮಗಳು (ಕೆಸಿಎಸ್‌ಆರ್)
2. ಕರ್ನಾಟಕ ನಾಗರೀಕ ಸೇವಾ ನಿಯಮ (ವರ್ಗೀಕರಣ ನಿಯಂತ್ರಣ,ಮೇಲ್ಮನವಿ ನಿಯಮಗಳು) (ಸಿಸಿಎ ರೂಲ್ಸ್.)
3. ಕರ್ನಾಟಕ ಆರ್ಥಿಕ ಸಂಹಿತೆ (ಕೆಎಫ್‌ಸಿ)
4. ಕಚೇರಿ ಕೈಪಿಡಿ (ಹೆಚ್‌ಬಿಓಪಿ)
5. ವೃಂದ ಮತ್ತು ನೇಮಕಾತಿ ನಿಯಮಗಳು ಸಿ ಮತ್ತು ಆರ್ ರೂಲ್ಸ್.
6. ಆಯವ್ಯಯ ಕೈಪಿಡಿ (ಬಜೆಟ್ ಮ್ಯಾನುವಲ್)
7. ಕರ್ನಾಟಕ ಖಜಾನೆ ಸಂಹಿತೆ (ಕೆಎಫ್‌ಸಿ)
8. ಸಾದಿಲ್ವಾರು ವೆಚ್ಚ ಕೈಪಿಡಿ (ಎಂಸಿಇ)
9. ಕರ್ನಾಟಕ ನಾಗರೀಕ ಸೇವಾ ನಡತೆ ನಿಯಮ(ಕೆಸಿಎಸ್ ಕಂಡಕ್ಟ್ ರೂಲ್ಸ್)
10. ಕರ್ನಾಟಕ ಪಾರದರ್ಶಕತೆ ಅಧಿನಿಯಮ- 1999
11. ಕರ್ನಾಟಕ ಪಂಚಾಯತ್‌ರಾಜ್ ಅಧಿನಿಯಮ- 1993
12. ಮಾಹಿತಿ ಹಕ್ಕು ಅಧಿನಿಯಮ- 2005
13. ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯ ಮಾರ್ಗಸೂಚಿಗಳು
14. ಸೂಕ್ಷ್ಮ ನೀರಾವರಿ ಯೋಜನೆಯ ಮಾರ್ಗಸೂಚಿಗಳು
15. ರಾಷ್ಟ್ರೀಯ ಔಷಧಿ ಬೆಳೆಗಳ ಮಿಷನ್ ಯೋಜನೆಯ ಮಾರ್ಗಸೂಚಿಗಳು
16. ರಾಜ್ಯ ವಲಯ ಜಿಲ್ಲಾ ಪಂಚಾಯತ್ ಹಾಗೂ ತಾಲೂಕು ಪಂಚಾಯತ್ ಯೋಜನೆಗಳಿಗೆ ಸಂಬಂಧಿಸಿದ ಮಾರ್ಗಸೂಚಿಗಳು
17. ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಅಧಿನಿಯಮ
18. ಇಲಾಖಾ ಮತ್ತು ಆರ್ಥಿಕ ಇಲಾಖೆ ಹೊರಡಿಸಿದ ಡೆಲಿಗೇಷನ್ ಆಫ್ ಪವರ್ಸ್ ಮತ್ತು ವಿಶೇಷ ಡೆಲಿಗೇಷನ್ ಆಫ್ ಪಾವರ್ಸ್
19. ಸರ್ಕಾರದ ಅಧಿಸೂಚನೆಗಳು, ಸುತ್ತೋಲೆಗಳು ಇತ್ಯಾದಿ.
20. ಇಲಾಖೆಯಿಂದ ಹೊರಡಿಸಲಾದ ವಿಶೇಷ ಆದೇಶಗಳು ಮತ್ತು ಸುತ್ತೋಲೆಗಳು



**4(ಬಿ) (VI) ಕಡತ ಶೀರ್ಷಿಕೆ:-**

ಕ್ರ.ಸಂ.	ಕಡತದ ಶಾಖೆ		ದಾಖಲೆಗಳ ಉಲ್ಲೇಖ
1)	ಸಿಬ್ಬಂದಿ ವಿನಿ 1	EST	ತೋಟಗಾರಿಕೆ ಇಲಾಖೆಯ ಸಿಬ್ಬಂದಿ ಮತ್ತು ಅಧಿಕಾರಿಗಳ ಶಿಸ್ತು ನಡತೆ ಮತ್ತು ಇತರ ವಿಷಯಗಳು ನ್ಯಾಯಾಲಯದ ಪ್ರಕರಣ, ಸಿಬ್ಬಂದಿಗಳ ಸಂಬಳ ಬಿಲ್ಲು, ಆದಾಯ ಮತ್ತು ಖರ್ಚಿನ ತ:ಖ್ತೆಗಳ ನಿರ್ವಹಣೆ ಇತ್ಯಾದಿ.ಆವಕ ಮತ್ತು ಜಾವಕ ಪುಸ್ತಕ ನಿರ್ವಹಣೆ, ಲೇಖನ ಸಾಮಗ್ರಿ ಹಾಗೂ ದೂರವಾಣಿ ಪುಸ್ತಕಗಳ ನಿರ್ವಹಣೆ ಇತ್ಯಾದಿ.
2)	ಲೆಕ್ಕಶಾಖೆ	Accounts	ರಾಜ್ಯವಲಯ, ಜಿಲ್ಲಾ ಪಂಚಾಯತ್ ಮತ್ತು ಕೇಂದ್ರವಲಯ ಯೋಜನೆಗಳ ಲೆಕ್ಕಪತ್ರ ನಿರ್ವಹಣೆ, ಸಾದಿಲ್ವಾರು ವೆಚ್ಚದ ಬಿಲ್ಲು ಗಳನ್ನು ಪರಿಶೀಲಿಸಿ ಮೇಲುರುಜುವಿಗೆ ಮಂಡಿಸುವುದು, ನಗದು ಪುಸ್ತಕ ನಿರ್ವಹಣೆ,ಪ್ರವಾಸ ಭತ್ಯೆ ಬಿಲ್ಲುಗಳ ನಿರ್ವಹಣೆ ಇತ್ಯಾದಿ.
3)	ಲೆಕ್ಕ ತಪಾಸಣೆ	Audit	ರಾಜ್ಯವಲಯ ಮತ್ತು ಜಿಲ್ಲಾ ಪಂಚಾಯತ್ ಹಾಗೂ ಮಹಾಲೇಖಪಾಲಕರ ಲೆಕ್ಕ ತಪಾಸಣೆ ವರದಿಗಳಿಗೆ ಅನುಸರಣಾ ವರದಿ ಸಲ್ಲಿಸುವುದು.
4)	ತಾಂತ್ರಿಕ ಶಾಖೆ	TA	ತಾಂತ್ರಿಕ ವಿಭಾಗಕ್ಕೆ ಸಂಬಂಧಿಸಿದ ಎಲ್ಲ ಕೆಲಸಗಳ ನಿರ್ವಹಣೆ.

**4(ಬಿ) (VII):-** ಪಾಲಿಸಿಗಳನ್ನು ಮಾಡುವಾಗ ಅಥವಾ ಅನುಷ್ಠಾನಗೊಳಿಸುವ ಸಂಬಂಧದಲ್ಲಿ ಇರುವ ಏರ್ಪಾಡುಗಳು ಸಾರ್ವಜನಿಕ ಸದಸ್ಯರುಗಳ ಸಹಭಾಗಿತ್ವ ಮುಂತಾದ ವಿವರಗಳು.

ಅನ್ವಯಿಸುವದಿಲ್ಲ.

**4(ಬಿ) (VIII):-** ಈ ಇಲಾಖೆಯಿಂದ ರಚಿಸಲ್ಪಡುವ ಅಥವಾ ಸಲಹೆಗಳನ್ನು ಪಡೆಯುವ ಸಲುವಾಗಿ ಎರಡು ಅಥವಾ ಅದಕ್ಕಿಂತ ಹೆಚ್ಚಾಗಿರುವ ಸದಸ್ಯರಿಂದ ರಚಿಸಲ್ಪಡುವ ನಿಗಮ, ಕೌನ್ಸಿಲ್, ಬೋರ್ಡ್, ಸಮಿತಿ ಅಥವಾ ಇತರೆ ಬಾಡಿಗಳ ಪಟ್ಟಿ ಹಾಗೂ ಇಂತಹ ಕಮೀಟಿ ಮತ್ತು ಸಮಿತಿಗಳು ನಡೆಸುವ ಸಭೆ ಮತ್ತು ನಡವಳಿಗಳನ್ನು ಸಾರ್ವಜನಿಕರು ವೀಕ್ಷಿಸಬಹುದಾದ ಅಥವಾ ಇಂತಹ ಸಭೆಗಳ ನಡವಳಿಗಳನ್ನು ವೀಕ್ಷಿಸಲು ಸಾರ್ವಜನಿಕರಿಗೆ ಮುಕ್ತ ಅವಕಾಶವಿದೆಯೇ.:

ಅನ್ವಯಿಸುವದಿಲ್ಲ.

4(ಬಿ) (IX):- ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು,(ಜಿ.ಪಂ) ಬೆಳಗಾವಿ ಕಾರ್ಯಾಲಯದಲ್ಲಿ  
ಕಾರ್ಯನಿರ್ವಹಿಸುತ್ತಿರುವ ಅಧಿಕಾರಿ/ ನೌಕರರ ದೂರವಾಣಿ ವಿವರಗಳ ಪಟ್ಟಿ

ಕ್ರ.ಸಂ	ಹುದ್ದೆ	ಹೆಸರು	ದೂರವಾಣಿ ಸಂಖ್ಯೆ
1	ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು(ಜಿ.ಪಂ)ಹುಮನಾಬಾದ	ಶ್ರೀ ಶಂಕರ ಪಟ್ಟಾರಿ	08483-271798
2	ಸಹಾಯಕ ತೋಟಗಾರಿಕೆ ಅಧಿಕಾರಿ/ತಾಂತ್ರಿಕ ಸಹಾಯಕರು	ಕು.ತ್ರಿವೇಣಿ	08483-271798
3	ಸಹಾಯಕ ತೋಟಗಾರಿಕೆ ಅಧಿಕಾರಿ ರೈ.ಸಂ.ಕೇ. ಹುಮನಾಬಾದ	ಶ್ರೀ ಸಂತೋಷ ಕುಮಾರ	08483-271798
4	ಸಹಾಯಕ ತೋಟಗಾರಿಕೆ ಅಧಿಕಾರಿ ರೈ.ಸಂ.ಕೇ. ನಿರ್ಣಾ	ಶ್ರೀ ಶಿವಶಂಕರ	08483-271798
5	ಸಹಾಯಕ ತೋಟಗಾರಿಕೆ ಅಧಿಕಾರಿ ರೈ.ಸಂ.ಕೇ. ಬೇಮಳಖೇಡಾ	ಕು. ಪ್ರಶಾಂತ ಕುಮಾರ	08483-271798
6	ಸಹಾಯಕ ತೋಟಗಾರಿಕೆ ಅಧಿಕಾರಿ ರೈ.ಸಂ.ಕೇ. ದುಬಲಗುಂಡಿ	ಶ್ರೀ ಸುನಿಲಕುಮಾರ	08483-271798
7	ಸಹಾಯಕ ತೋಟಗಾರಿಕೆ ಅಧಿಕಾರಿ ರೈ.ಸಂ.ಕೇ. ಚಿಟಗುಪ್ಪಾ	ಶ್ರೀ ಈಸ್ಟರ್ ಸಿಂಗ್ ಪವಾರ	08483-271798
8	ಸಹಾಯಕ ತೋಟಗಾರಿಕೆ ಅಧಿಕಾರಿ ರೈ.ಸಂ.ಕೇ. ಹಳ್ಳಿಖೇಡ(ಬಿ)	ಕು.ಜಸ್ವೀನ್ ಫಲೆಮೋನ್	08483-271798
9	ಅಧಿಕಾರಿ	ಶ್ರೀ ರವಿಕಾಂತ ಮೇತ್ರ	08483-271798
10	ಪ್ರಥಮ ದರ್ಜೆ ಸಹಾಯಕರು	ಶ್ರೀಮತಿ ಶಿಲಾವತಿ (ಪ್ರಭಾರೆ)	08483-271798
11	ದ್ವಿತೀಯ ದರ್ಜೆ ಸಹಾಯಕರು	ಶ್ರೀಮತಿ ಶಿಲಾವತಿ	08483-271798
12	ತೋಟಗಾರಿಕೆ ಸಹಾಯಕರು	ಶ್ರೀ ಬಕ್ಕಪ್ಪಾ	08483-271798
15	ತೋಟಗಾರರು	ಖಾಲಿ ಹುದ್ದೆ	08483-271798

**4(ಬಿ) (X):- ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು,(ಜಿ.ಪಂ) ಬೆಳಗಾವಿ ಕಾರ್ಯಾಲಯದಲ್ಲಿ  
ಕಾರ್ಯನಿರ್ವಹಿಸುತ್ತಿರುವ ಅಧಿಕಾರಿ/ ನೌಕರರ 2016-7ನೇ ಸಾಲಿನ ವೇತನದ  
ವಿವರಗಳ ಪಟ್ಟಿ.**

ಕ್ರ.ಸಂ	ಹುದ್ದೆ	ಹೆಸರು	ವೇತನ ಶ್ರೇಣಿ (ರೂ.ಗಳಲ್ಲಿ)
1	ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು(ಜಿ.ಪಂ)ಹುಮನಾಬಾದ	ಶ್ರೀ ಶಂಕರ ಪಟ್ಟಾರಿ	28100-50100
2	ಸಹಾಯಕ ತೋಟಗಾರಿಕೆ ಅಧಿಕಾರಿ/ತಾಂತ್ರಿಕ ಸಹಾಯಕರು	ಕು.ತ್ರಿವೇಣಿ	21600-40050
3	ಸಹಾಯಕ ತೋಟಗಾರಿಕೆ ಅಧಿಕಾರಿ ರೈ.ಸಂ.ಕೇ. ಹುಮನಾಬಾದ	ಶ್ರೀ ಸಂತೋಷ ಕುಮಾರ	21600-40050
4	ಸಹಾಯಕ ತೋಟಗಾರಿಕೆ ಅಧಿಕಾರಿ ರೈ.ಸಂ.ಕೇ. ನಿರ್ಣಾ	ಶ್ರೀ ಶಿವಶಂಕರ	21600-40050
5	ಸಹಾಯಕ ತೋಟಗಾರಿಕೆ ಅಧಿಕಾರಿ ರೈ.ಸಂ.ಕೇ. ಬೇಮಳಖೇಡಾ	ಕು. ಪ್ರಶಾಂತ ಕುಮಾರ	21600-40050
6	ಸಹಾಯಕ ತೋಟಗಾರಿಕೆ ಅಧಿಕಾರಿ ರೈ.ಸಂ.ಕೇ. ದುಬಲಗುಂಡಿ	ಶ್ರೀ ಸುನಿಲಕುಮಾರ	21600-40050
7	ಸಹಾಯಕ ತೋಟಗಾರಿಕೆ ಅಧಿಕಾರಿ ರೈ.ಸಂ.ಕೇ. ಚಿಟಗುಪ್ಪಾ	ಶ್ರೀ ಈಸ್ಟರ್ ಸಿಂಗ್ ಪವಾರ	21600-40050
8	ಸಹಾಯಕ ತೋಟಗಾರಿಕೆ ಅಧಿಕಾರಿ ರೈ.ಸಂ.ಕೇ. ಹಳ್ಳಿಖೇಡ(ಬಿ)	ಕು.ಜಸ್ವೀನ್ ಫಲೆಮೋನ್	21600-40050
9	ಅಧೀಕ್ಷಕರು	ಶ್ರೀ ರವಿಕಾಂತ ಮೇತ್ರ	20000-36300
10	ಪ್ರಥಮ ದರ್ಜೆ ಸಹಾಯಕರು	ಶ್ರೀಮತಿ ಶಿಲಾವತಿ (ಪ್ರಭಾರ)	11800-21600
11	ದ್ವಿತೀಯ ದರ್ಜೆ ಸಹಾಯಕರು	ಶ್ರೀಮತಿ ಶಿಲಾವತಿ	11800-21600
12	ತೋಟಗಾರಿಕೆ ಸಹಾಯಕರು	ಶ್ರೀ ಬಕ್ಕಪ್ಪಾ	12500-24000
13	ತೋಟಗಾರರು	ಖಾಲಿ ಹುದ್ದೆ	9600-16350

**4(ಬಿ) (XI): ಆಯವ್ಯಯ ವಿತರಣೆ: ಅಧಿಕಾರಿ/ಸಿಬ್ಬಂದಿ ವರ್ಗದವರ ವೇತನ ಮತ್ತು ಇತರ ಭತ್ಯೆಗಾಗಿ  
ಬಿಡುಗಡೆಯಾದ ಅನುದಾನದ ವಿವರ. (ಲೆಕ್ಕ ಶೀರ್ಷಿಕೆ: 2401-00-101-0-26)**

ಕ್ರ.ಸಂ	ಕಾರ್ಯಾಲಯದ ಹೆಸರು	ಲೆಕ್ಕಶೀರ್ಷಿಕೆ	ಮೊತ್ತ (ರೂ.ಲಕ್ಷಗಳಲ್ಲಿ)
1)	ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು(ಜಿ.ಪಂ) ಹುಮನಾಬಾದ	2435-(ಯೋಜನೇತರ)	0.31

4(ಬಿ) (XII):- ಸಹಾಯಧನದೊಂದಿಗೆ ನಡೆಸುವ ಯೋಜನೆಗಳು ಅಂತಹ ಯೋಜನೆಗಳ

ಫಲಾನುಭವಿಗಳ ವಿವರ ಮತ್ತು ಮಂಜೂರಾದ ಹಣ.  
ರಾಜ್ಯ ವಲಯ ಯೋಜನೆಗಳು

ಕ್ರ.ಸಂ.	ಯೋಜನೆಯ ಹೆಸರು	ವಾರ್ಷಿಕ ಗುರಿ	
		ಆರ್ಥಿಕ	ಭೌತಿಕ
		ಗುರಿ	ಗುರಿ
	□□□□□□ □□□□□□ □□□□□□□□		
1	S-04 □□□□□□ □□□□□□ □□□□ □□□□□□□□ □□□□□□ (□□□ □□□□□□□□) (2401-00-108-2-30)	167.86	294
2	S-12 □□□□□□□□□□ □□□□□□□□□□ □□□□□□ (2401-00-119-4-06)	65.15	43
3	S-17 □□□□□□□□□□ □□□□ □□□□□□ □□□□□□ 2401-00-800-1-57	15.54	24
	□□□□□□□□ □□□□□□□□	0	0
1	S-01□□□□□□□□ □□□□□ □□□□□	0.59	6
2	S-10 □□□□□ □□□□□□□□□□ □□□□□□□□□□ (2401-00-111-0-08)	83.98	48
3	S-14 □□□□□ □□□□□□□□□□□□ □□□□□□□□□□ (2401-00-119-5-01)	0.15	7
4	S-15 □□□□□□□□□□ □□□□□□ □□□ □□□□□□ □□□□□ □□□□□ □□□□□□□□ □□□□□ (2401-00-119-5-02)	1.282	42
5	S-20 ಮಧುವನ ಮತ್ತು ಜೇನು ಸಾಕಾಣಿಕೆ ಯೋಜನೆ2851-00-200-0-01	0.21	05
6	CHD Matching Grants 2401-00-111-0-08	33.74	28
9	ಭೂಮಿ ಮತ್ತು ಕಟ್ಟಡಗಳು 2401-00-119-6-03 (147)	5	1
	□□□□□□□□□□ □□□□□□□□	0	0
1	D-02 □□□□□□□□□□ □□□□□□□□□□ □□□□□ □□□ □□□□□□□□ (2435-00-101-0-28)	6.49	21
2	D-09 □□□□□□□□ □□□□ (2435-00-101-0-62)	1.16	
3	ವಿಶೇಷ ಘಟಕ ಯೋಜನೆ (2225-00-102-0-64)	2.00	49
4	ಗಿರಿ ಜನ ಉಪ ಯೋಜನೆ (2225-00-102-0-70)	0.50	15
	ಒಟ್ಟು	383.442	

ರಾಷ್ಟ್ರೀಯ ತೋಟಗಾರಿಕೆ ಮಿಷನ್ / ರಾಷ್ಟ್ರೀಯ ಔಷಧಿ ಬೆಳೆಗಳ ಮಿಷನ್ / ರಾಷ್ಟ್ರೀಯ ಕೃಷಿ ವಿಕಾಸ ಯೋಜನೆ / ರಾಷ್ಟ್ರೀಯ ಸಾವಯವ ಕೃಷಿ ಯೋಜನೆ

ಕ್ರ. ಸಂ.	ಯೋಜನೆಯ ಹೆಸರು	ವಾರ್ಷಿಕ ಗುರಿ	
		ಆರ್ಥಿಕ	ಭೌತಿಕ
		ಗುರಿ	ಗುರಿ
1	ರಾಷ್ಟ್ರೀಯ ತೋಟಗಾರಿಕೆ ಮಿಷನ್	65.15	43
2	ರಾಷ್ಟ್ರೀಯ ಔಷಧಿ ಬೆಳೆಗಳ ಮಿಷನ್	1.29	4
3	ರಾಷ್ಟ್ರೀಯ ಕೃಷಿ ವಿಕಾಸ ಯೋಜನೆ	15.54	24
	<b>ಒಟ್ಟು</b>	<b>81.98</b>	<b>71</b>

4(ಬಿ)(XIII):- ಇಲಾಖೆಯಿಂದ ಅಥರೈಜೇಷನ್ ಮಂಜೂರಾದ ಅಥವಾ ಪರವಾನಗಿ ನೀಡಲಾದ ಮತ್ತು ಕಡಿಮೆ ದರದಲ್ಲಿ ಸವಲತ್ತುಗಳನ್ನು ಪಡೆಯಲಾದ ರೆಸಿಪಿಯಂಟ್‌ಗಳ ವಿವರಗಳು.

4(ಬಿ)(XIV):- ಕುಗ್ಗಿಸಲಾದ ಎಲೆಕ್ಟ್ರಾನಿಕ್ ಮಾದರಿಯಲ್ಲಿ ಲಭ್ಯವಿರುವ ಮಾಹಿತಿಯ ವಿವರ, ದೊರಕುವಿಕೆ ಅಥವಾ ಮಾಹಿತಿ ಇಟ್ಟುಕೊಂಡಿರುವಿಕೆ.:

4(ಬಿ)(XV):- ಮಾಹಿತಿ ಪಡೆಯಲು ಸಾರ್ವಜನಿಕರಿಗೆ ಲಭ್ಯವಿರುವ ಅವಕಾಶಗಳ ವಿವರಗಳು ಗ್ರಂಥಾಲಯ ಅಥವಾ ಓದುವ ಕೊಠಡಿಗಳನ್ನು ಒಳಗೊಂಡು, ಸಾರ್ವಜನಿಕರ ಉಪಯೋಗಕ್ಕಾಗಿ ತೆರೆದಿದ್ದಾರೆ.:

ಸಾರ್ವಜನಿಕರ ಉಪಯೋಗಕ್ಕೆ ತೋಟದ ಬೆಳೆಗಳ/ತರಕಾರಿ ಇತ್ಯಾದಿ ತೋಟಗಾರಿಕೆ ಬೆಳೆಗಳ ನಿರ್ವಹಣೆ ಹಾಗೂ ನಿರ್ದೇಶನಾಲಯದಿಂದ ಬಂದಂತಹ ಕರಪತ್ರಗಳನ್ನು ಸೂಚನಾ ಫಲಕದ ಮೇಲೆ ಪ್ರದರ್ಶಿಸಲಾಗಿದ್ದು, ಇಚ್ಛೆಯುಳ್ಳ ರೈತರಿಗೆ ಕರಪತ್ರ ಹಾಗೂ ಮುದ್ರಿತ ಹೊತ್ತಿಗೆಗಳನ್ನು ನೀಡಲಾಗುತ್ತಿದೆ. ಉಳಿದಂತೆ ಗ್ರಂಥಾಲಯ ವ್ಯವಸ್ಥೆ ಇರುವುದಿಲ್ಲ.

**4(ಬಿ)(XVI) ಸಾರ್ವಜನಿಕ ಮಾಹಿತಿ ಅಧಿಕಾರಿಯ ಹೆಸರು,ಪದನಾಮ ಮತ್ತು ಇತರೆ ವಿವರಗಳು.**

ಶ್ರೀ. ಶಂಕರ ಪಟ್ಟಾರಿ  
ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು  
(ಜಿ.ಪಂ.)  
ಬೆಳಗಾವಿ ತಾ//ಹುಮನಾಬಾದ  
ದೂರವಾಣಿ- 08483-271798

ಶ್ರೀ .ಮಲ್ಲಿಕಾರ್ಜುನ ಬಾವಗೆ  
ತೋಟಗಾರಿಕೆ ಉಪನಿರ್ದೇಶಕರು,(ಜಿ.ಪಂ),  
ಬೀದರ್  
ದೂರವಾಣಿ:08482-233139  
(ಸೆಕ್ಷನ್ 5(1) ಪ್ರಕಾರ ಮಾಹಿತಿ ಅಧಿಕಾರಿ).

(ಬಿ)(XVII):- ನಿಗದಿಪಡಿಸಲಾದ ಇತರ ವಿಷಯಗಳು: ಯಾವುದೂ ಇಲ್ಲ.

ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು  
(ಜಿ.ಪಂ) ಹುಮನಾಬಾದ